

ಅಥ ಶ್ರೀ ಲಿಂಗಮಹಾಪುರಾಣೇ ಪೂರ್ವಭಾಗೇ  
ದ್ವಿಸಂಚಾಶತ್ತಮೋಽಧ್ಯಾಯಃ

ದ್ವಿಸಂಚಾಶತ್ತಮೋಽಧ್ಯಾಯೇ ಗಂಗಾಯಾ ಶ್ಲೋದ್ಭವಃ ಶುಭಃ |  
ನವವರ್ಷ ಮನುಷ್ಯಾಣಾಂ ವರ್ಣಾದಿ ನಗನಾಸಿನಃ |

|| ಸೂತ ಉವಾಚ ||

ನದ್ಯ ಶ್ಚ ಬಹವಃ ಪ್ರೋಕ್ತಾಃ ಸದಾ ಬಹುಜಲಾಃ ಶುಭಾಃ |  
ಸರೋ ವರೇಭ್ಯಃ ಸಂಭೂತಾ ಸ್ತ್ವ ಸಂಖ್ಯಾತಾ ದ್ವಿಜೋತ್ತಮಾಃ ||  
ಪ್ರಾಜ್ಞು ಖಾ ದಕ್ಷಿಣಾಸ್ಯಾಸ್ತು ಚೋತ್ತರ ಪ್ರಭವಾಃ ಶುಭಾಃ |  
ಪಶ್ಚಿಮಾಗ್ರಾಃ ಪವಿತ್ರಾಶ್ಚ ಪ್ರತಿವರ್ಷಂ ಪ್ರಕೀರ್ತಿತಾಃ || ೨ ||  
ಆಕಾಶಾಂಭೋ ನಿಧಿಯೋಽಸೌ ಸೋಮ ಇತ್ಯ ಭಿಧೀಯತೇ |  
ಆಧಾರಃ ಸರ್ವಭೂತಾನಾಂ ದೇವಾನಾ ಮನ್ಯುತಾಕರಃ || ೩ ||

ಲಿಂಗಮಹಾಪುರಾಣದ ಪೂರ್ವಭಾಗದಲ್ಲಿ ಐವತ್ತೆರಡನೆಯ ಅಧ್ಯಾಯವು.

(ಐವತ್ತೆರಡನೆಯ ಅಧ್ಯಾಯದಲ್ಲಿ ಗಂಗೆಯ ಉತ್ಪತ್ತಿಯೂ, ಒಂಬತ್ತು ವರ್ಷಭಾಗಗಳಲ್ಲಿರುವ ಮನುಷ್ಯರ ವರ್ಣಾದಿಗಳೂ, ಪರ್ವತಗಳಲ್ಲಿವಾಸಮಾಡುವವರ ವಿಷಯವೂ, ಇವನ್ನು ವರ್ಣಿಸಲಾಗಿದೆ.)

೧-೨. ಸೂತನು ಹೇಳಿದನು: ಎಲೈ ಬ್ರಾಹ್ಮಣಶ್ರೇಷ್ಠರೇ, ಸರೋವರಗಳಿಂದ ಹುಟ್ಟಿದ ಲೆಕ್ಕವಿಲ್ಲದಷ್ಟು ನದಿಗಳು ಹೆಚ್ಚು ನೀರುಳ್ಳವುಗಳಾಗಿ ಪ್ರತಿಯೊಂದು ವರ್ಷಭಾಗದಲ್ಲಿಯೂ, ಪೂರ್ವಾದಿ ನಾಲ್ಕುದಿಕ್ಕುಗಳಿಗೂ ಹರಿಯುತ್ತಿರುವುವು.

೩-೪. ಉಮಾದೇವೀ ಸಹಿತನಾದ ಪರಮೇಶ್ವರನನ್ನೇ ಆಕಾಶ ಸಮುದ್ರವೆಂದು ವೇದವು ಹೇಳುವುದು. ಪರಮೇಶ್ವರನೇ ಸಮಸ್ತ ಪ್ರಾಣಿಗಳಿಗೂ ಆಶ್ರಯನಾಗಿ, ದೇವತೆಗಳಿಗೆ ಅಮೃತದ ಗಣಿಯಾಗಿರು

ಅಸ್ಮಾತ್ಪ್ರವೃತ್ತಾ ಪುಣ್ಯೋದಾ ನದೀ ತ್ವಾಕಾಶಗಾಮಿನೀ |  
 ಸಪ್ತಮೇನಾನಿಲ ಪಥಾ ಪ್ರವೃತ್ತಾ ಚಾಮೃತೋದಕಾ || ೪ ||  
 ಸಾ ಜ್ಯೋತೀಂ ಷ್ಯನುವರ್ತಂತೀ ಜ್ಯೋತಿರ್ಗಣ ನಿಷೇವಿತಾ |  
 ತಾರಾಕೋಟಿ ಸಹಸ್ರಾಣಾಂ ನಭಸಶ್ಚ ಸಮಾಯುತಾ || ೫ ||  
 ಪರಿವರ್ತತ್ಯ ಹರಹೋ ಯಥಾ ಸೋಮಸ್ತಭೈನ ಸಾ |  
 ಚತ್ವಾರ್ಯ ಶೀತಿಶ್ಚ ತಥಾ ಸಹಸ್ರಾಣಾಂ ಸಮುಚ್ಚ್ರಿತಃ || ೬ ||  
 ಯೋಜನಾನಾಂ ಮಹಾಪೇರಾಃ ಶ್ರೀಕಂಠಾ ಕ್ರೀಡ ಕೋಮಲಃ ||  
 ತತ್ರಾಸೀನೋ ಯತಃ ಶರ್ವಃ ಸಾಂಬಃ ಸಹ ಗಣೇಶ್ವರೈಃ || ೭ ||  
 ಕ್ರೀಡತೇ ಸುಚಿರಂ ಕಾಲಂ ತಸ್ಮಾತ್ಪುಣ್ಯ ಜಲಾ ಶಿವಾ |  
 ಗಿರಿಂ ಮೇರುಂ ನದೀ ಪುಣ್ಯಾ ಸಾ ಪ್ರಯಾತಿ ಪ್ರದಕ್ಷಿಣಂ || ೮ ||

ವನು. ಇಂತಹ ಪರಮೇಶ್ವರನಿಂದ ಆಕಾಶದಲ್ಲಿ ಹರಿಯುವ ಅಮೃತದ ನೀರುಳ್ಳ ಪುಣ್ಯಕರವಾದ ನದಿಯೂ ಎಳನೆಯ ವಾಯುಮಾರ್ಗದಿಂದ ಹೊರಟಿರುವುದು.

೫. ಆ ಆಕಾಶಗಂಗೆಯು ಪ್ರಕಾಶವುಳ್ಳ ಗ್ರಹಗಳನ್ನು ಅನುಸರಿಸಿ ಅವುಗಳಿಗೂ ಉಪಯೋಗವನ್ನು ಮಾಡಿಕೊಟ್ಟು ಆಕಾಶದಲ್ಲಿರುವ ಅನೇಕ ಕೋಟಿ ನಕ್ಷತ್ರಗಳಿಂದ ಕೂಡಿ ಉಮಾಸಹಿತನಾದ ಪರಮೇಶ್ವರನು ಹೇಗೆ ಸರ್ವವ್ಯಾಪಿಯೋ ಹಾಗೆ ಸಮಸ್ತ ದಿಕ್ಕುಗಳಲ್ಲಿಯೂ ವ್ಯಾಪಿಸಿ ಯಾವಾಗಲೂ ಹರಿಯುತ್ತಲಿರುವುದು.

೬-೮. ಎಂಬತ್ತು ನಾಲ್ಕುಸಾವಿರ ಯೋಜನ ವಿಸ್ತಾರವಾದ ಮತ್ತು ಎತ್ತರವಾದ ಮಹಾಪೇರು ಪರ್ವತವು ಶಿವನ ಕ್ರೀಡೆಗೆ ಮನೋಹರವಾದ ಪ್ರದೇಶವಾಗಿರುವುದು. ಅಲ್ಲಿಯೇ ದೇವೀಸಹಿತನಾದ ಶಿವನು ತನ್ನ ಗಣೇಶ್ವರರೊಡನೆ ಬಹಳಕಾಲದಿಂದ ಕ್ರೀಡಿಸುತ್ತಿರುವನು. ಆ ಕಾರಣದಿಂದ ಪುಣ್ಯಕರವಾದ ನೀರುಳ್ಳ ಶುಭವಾದ ಆ ದೇವಗಂಗಾ ನದಿಯು ಮೇರುಪರ್ವತವನ್ನು ಪ್ರದಕ್ಷಿಣೆಯಾಗಿ ಸುತ್ತಿಕೊಂಡು ಹರಿಯುತ್ತಿರುವುದು.

ವಿಭಜ್ಯಮಾನಸಲಿಲಾ ಸಾ ಜನೇನಾನಿಲೇನ ಚ |  
 ಮೇರೋರಂತರ ಕೂಟೇಷು ನಿಪಸಾತ ಚತುರ್ಷ್ವಪಿ || ೯ ||  
 ಸಮಂತಾತ್ಸ ಮತಿಕ್ರಮ್ಯ ಸರ್ವಾದ್ರೀನ್ ಪ್ರವಿಭಾಗಶಃ |  
 ನಿಯೋಗಾ ದ್ವೇವದೇವಸ್ಯ ಪ್ರವಿಷ್ಟಾ ಸಾ ಮಹಾರ್ಣವಂ || ೧೦ ||  
 ಅಸ್ಯಾ ವಿನಿರ್ಗತಾ ನದ್ಯಃ ಶತ ಶೋಠ ಸದಸ್ರಶಃ |  
 ಸರ್ವದ್ವೀಪಾದ್ರಿ ವರ್ಷೇಷು ಬಹವಃ ಪರಿಕೀರ್ತಿತಾಃ || ೧೧ ||  
 ಕ್ಷುದ್ರ ನದ್ಯಸ್ತ್ವಸಂಖ್ಯಾತಾ ಗಂಗಾ ಯದ್ಗಾಂ ಗತಾಃಂಬರಾತ್ |  
 ಕೇತು ಮಾಲೇ ಸರಾಃ ಕಾಲಾಃ ಸರ್ವೇ ಪನ ಸ ಭೋಜಿನಃ || ೧೨ ||  
 ಸ್ತ್ರಿಯಶ್ಲೋತ್ವಲ ವರ್ಣಾಭಾ ಜೀವಿತಂ ಚಾಯುತಂ ಸ್ಮೃತಂ |  
 ಭದ್ರಾಶ್ವೇ ಶುಕ್ಲ ವರ್ಣಾಶ್ಚ ಸ್ತ್ರಿಯಶ್ಚಂದ್ರಾಂಶು ಸನ್ನಿಭಾಃ || ೧೩ ||

೯. ಆ ದೇವಗಂಗಾನದಿಯು ವಾಯುವಿನ ವೇಗದಿಂದಲೂ, ತನ್ನ ವೇಗದಿಂದಲೂ, ನೀರನ್ನು ವಿಭಾಗಮಾಡಿಕೊಂಡು ಮೇರುಪರ್ವತದ ನಾಲ್ಕು ಶಿಖರಗಳ ನಡುವೆ ಬಿದ್ದಿತು.

೧೦. ಆ ಪ್ರವಾಹವು ಭಾಗವಾಗಿ ಆ ಪರ್ವತವನ್ನೆಲ್ಲವನ್ನೂ ಸುತ್ತಲೂ ಬಳಸಿ ದೇವದೇವನಾದ ಶಿವನ ಅಪ್ಪಣೆಯಿಂದ ಸಮುದ್ರವನ್ನು ಪ್ರವೇಶಿಸಿತು.

೧೧. ಈ ದೇವಗಂಗಾನದಿಯಿಂದ ಹೊರಟ ನದಿಗಳು ಸಕಲ ದ್ವೀಪಗಳಲ್ಲಿಯೂ, ಪರ್ವತಗಳಲ್ಲಿಯೂ, ವರ್ಷಭಾಗಗಳಲ್ಲಿಯೂ, ಲೆಕ್ಕವಿಲ್ಲದಷ್ಟು ಇರುವುವು. ಇವುಗಳಲ್ಲದೇ ಸಣ್ಣನದಿಗಳು ಲೆಕ್ಕವಿಲ್ಲದಷ್ಟು ಇರುವುವು. ಆಕಾಶದಿಂದ ಭೂಮಿಗೆ ಬಂದುದರಿಂದ ಈ ನದಿಗೆ ಗಂಗೆ ಎಂದು ಹೆಸರಾಯಿತು.

೧೨-೧೪. ಕೇತುಮಾಲ ವರ್ಷದಲ್ಲಿರುವ ಜನರೆಲ್ಲರೂ ಕವ್ವುಬಣ್ಣದವರು. ಸ್ತ್ರೀಯರು ಕರಿಯ ನೈದಿಲೆಯ ಬಣ್ಣದವರು. ಎಲ್ಲರೂ ಹಲಸಿನ ಹಣ್ಣನ್ನೇ ಆಹಾರ ಮಾಡುವರು. ಅವರ ಆಯುಸ್ಸು ಹತ್ತು ಸಾವಿರ ವರ್ಷಗಳು. ಭದ್ರಾಶ್ವವರ್ಷದಲ್ಲಿರುವ ಜನರು ಬಿಳಿಯಬಣ್ಣದವರು. ಸ್ತ್ರೀಯರು ಬೆಳದಿಂಗಳ ಕಾಂತಿಯಂತಿರುವರು. ಕಾಲದಲ್ಲಿ

ಶ್ರೀ ಲಿಂಗಮಹಾಪುರಾಣ

ಕಾಲಾಮ್ರಭೋಜನಾಃ ಸರ್ವೇ ನಿರಾತಂಕಾ ರತಿ ಪ್ರಿಯಾಃ |  
 ದಶವರ್ಷ ಸಹಸ್ರಾಣಿ ಜೀವಂತಿ ಶಿವಭಾವಿತಾಃ ||೧೪||  
 ಹಿರಣ್ಮಯಾ ಇನಾತ್ಯರ್ಥ ಮೀಶ್ವರಾರ್ಪಿತ ಚೇತಸಃ |  
 ತಥಾ ರಮಣಕೇ ಜೀವಾ ನ್ಯಗ್ರೋಧ ಫಲಭೋಜನಾಃ ||೧೫||  
 ದಶವರ್ಷ ಸಹಸ್ರಾಣಿ ಶತಾನಿ ದಶಪಂಚ ಚ |  
 ಜೀವಂತಿ ಶುಕ್ಲಾಸ್ತೇ ಸರ್ವೇ ಶಿವಧ್ಯಾನ ಪರಾಯಣಾಃ ||೧೬||  
 ಹೈರಣ್ಮಯಾ ಮಹಾಭಾಗಾ ಹಿರಣ್ಮಯು ವನಾಶ್ರಯಾಃ |  
 ಏಕಾದಶ ಸಹಸ್ರಾಣಿ ಶತಾನಿ ದಶ ಪಂಚ ಚ ||೧೭||  
 ವರ್ಷಾಣಾಂ ತತ್ರ ಜೀವಂತಿ ಅಶ್ವತ್ಥಾಶನ ಜೀವನಾಃ |  
 ಹಿರಣ್ಮಯಾ ಇನಾತ್ಯರ್ಥ ಮೀಶ್ವರಾರ್ಪಿತ ಮಾನಸಾಃ ||೧೮||

ಪಕ್ಷವಾದ ಮಾವಿನ ಹಣ್ಣನ್ನು ತಿಂದು ಜೀವಿಸುತ್ತಿರುವರು. ಅವರು ಮನಸ್ಸಿನ ಆತಂಕವಿಲ್ಲದೆ ಸ್ತ್ರೀಪುರುಷರು ಕ್ರೀಡಾಸಕ್ತರಾಗಿ ಶಿವನನ್ನು ಧ್ಯಾನಿಸುತ್ತಾ ಹತ್ತುನಾವಿರ ವರ್ಷ ಬದುಕುವರು. ಹೆಚ್ಚು ಸುವರ್ಣವುಳ್ಳವರಾಗಿ ಈಶ್ವರಾರ್ಪಣ ಬುದ್ಧಿಯಿಂದ ಸಕಲ ಕಾರ್ಯವನ್ನೂ ಮಾಡುವರು.

೧೫-೧೬. ರಮಣಕ ದ್ವೀಪದಲ್ಲಿ ಪ್ರಾಣಿಗಳೆಲ್ಲರೂ ಆಲದಹಣ್ಣನ್ನು ತಿಂದು ಜೀವಿಸುತ್ತಿರುವರು. ಅಲ್ಲಿರುವ ಮನುಜರಿಗೆ ಹೆಣ್ಣೊಂದುಸಾವಿರದ ಐನೂರು ವರ್ಷಗಳು ಆಯುಸ್ಸಿರುವುದು. ಎಲ್ಲರೂ ಪರಿಶುದ್ಧರಾಗಿ ಶಿವನ ಧ್ಯಾನದಲ್ಲಾ ಸಕ್ತರಾಗಿರುವರು.

೧೭-೧೮. ಹಿರಣ್ಮಯ ವರ್ಷದ ಮಹಾಪುಣ್ಯವಂತರಾದ ಜನರು ಹಿರಣ್ಮಯವೆಂಬ ವನದಲ್ಲಿ ವಾಸಮಾಡುತ್ತಾ ಹನ್ನೆರಡುಸಾವಿರದ ಐನೂರು ವರ್ಷ ಬದುಕುವರು. ಅವರು ಅರಳಿಯ ಹಣ್ಣನ್ನು ತಿಂದು ಜೀವಿಸುತ್ತಿರುವರು. ಹೆಚ್ಚು ಚಿನ್ನಗಳುಳ್ಳವರಾಗಿದ್ದರೂ, ಈಶ್ವರಾರ್ಪಣ ಬುದ್ಧಿಯುಳ್ಳವರಾಗಿ, ಆಸೆಯಿಲ್ಲದವರಾಗಿ ಕರ್ಮವನ್ನು ಮಾಡುತ್ತಿರುವರು.

ಕುರುವರ್ಷೇ ತು ಕುರವಃ ಸ್ವರ್ಗಲೋಕಾತ್ಸರಿಚ್ಯುತಾಃ |  
 ಸರ್ವೇ ಮೈಥುನ ಜಾತಾಶ್ಚ ಕ್ಷೀರಿಣಃ ಕ್ಷೀರಭೋಜನಾಃ ||೧೯||  
 ಅನ್ಯೋನ್ಯ ಮನುರಕ್ತಾಶ್ಚ ಚಕ್ರವಾಕ ಸಧರ್ಮಿಣಃ |  
 ಅನಾಮಯಾ ಹ್ಯಶೋಕಾಶ್ಚ ನಿತ್ಯಂ ಸುಖ ನಿಷೇವಿಣಃ ||೨೦||  
 ತ್ರಯೋದಶ ಸಹಸ್ರಾಣಿ ಶತಾನಿ ದಶ ಪಂಚ ಚ |  
 ಜೀವಂತಿ ತೇ ಮಹಾವೀರ್ಯಾ ನಚಾನ್ಯಸ್ತ್ರೀ ನಿಷೇವಿಣಃ ||೨೧||  
 ಸಹೈವ ಮರಣಂ ತೇಷಾಂ ಕುರೂಣಾಂ ಸ್ವರ್ಗವಾಸಿನಾಂ |  
 ಹ್ಯಷ್ಟಾನಾಂ ಸುಪ್ರವೃದ್ಧಾನಾಂ ಸರ್ವಾನ್ನಾ ಮೃತ ಭೋಜಿನಾಂ ||  
 ಸದಾ ತು ಚಂದ್ರ ಕಾಂತಾನಾಂ ಸದಾ ಯೌವನ ಶಾಲಿನಾಂ |  
 ಶ್ಯಾಮಾಂಗಾನಾಂ ಸದಾ ಸರ್ವ ಭೂಷಣಾ ಸ್ವದ ದೇಹಿನಾಂ ||೨೩||

೧೯-೨೦. ಕುರುವರ್ಷದಲ್ಲಿ ವಾಸವಾಗಿರುವ ಕುರುಗಳು ಸ್ವರ್ಗ  
 ಲೋಕದಲ್ಲಿ ಸುಖವನ್ನನುಭವಿಸಿ ಬಂದು ಜನ್ಮವನ್ನೆತ್ತಿದವರು. ಅವರು ಸ್ತ್ರೀಪು  
 ರುಷ ಸಂಬಂಧದಿಂದ ಹುಟ್ಟಿದವರು. ವಿಶೇಷವಾಗಿ ಹಾಲುಳ್ಳವರು. ಹಾಲೇ  
 ಇವರ ಆಹಾರವು. ಆ ಪ್ರದೇಶದಲ್ಲಿ ಸ್ತ್ರೀಪುರುಷರು ಪರಸ್ಪರ ಪ್ರೀತಿ  
 ಯುಳ್ಳವರಾಗಿ ಚಕ್ರವಾಕ ಪಕ್ಷಿಗಳಂತೆ ಅಗಲದೇ ಇರುವರು. ರೋಗ  
 ದುಃಖಗಳಿಲ್ಲದೇ ಯಾವಾಗಲೂ ಸುಖಾನುಭವವುಳ್ಳವರಾಗಿರುವರು.

೨೧-೨೩. ಅವರು ಹದಿನಾಲ್ಕಾವರೆಸಾವಿರ ವರ್ಷ ಬದುಕುವರು.  
 ಅತ್ಯಂತ ಶಕ್ತರಾಗಿ ಪರಸ್ತ್ರೀಯರ ಸಹವಾಸವಿಲ್ಲದವರಾಗಿರುವರು.  
 ಸ್ವರ್ಗವಾಸಿಗಳಾದ ಆ ಕುರುಗಳು ಸ್ತ್ರೀಪುರುಷರಿಬ್ಬರೂ ಚೂತಿಯಲ್ಲಿ  
 ಮರಣಹೊಂದುವರು. ಅವರು ಜೀವಿಸಿರುವವರೆಗೂ ಸಂತೋಷಚಿತ್ತ  
 ರಾಗಿ ಸಮಸ್ತ ಅಮೃತಾನ್ನವನ್ನೂ ಭೋಜನಮಾಡುತ್ತಾ ಯಾವಾಗಲೂ  
 ಯೌವನವಂತರಾಗಿ ಚಂದ್ರನಂತೆ ಕಾಂತಿಯುಕ್ತರಾಗಿ ಸಕಲಾಭರಣ  
 ಗಳಿಂದಲೂ ಮೇಘದಂತೆ ಕಪ್ಪಾದ ತಮ್ಮ ಶರೀರವನ್ನು ಅಲಂಕರಿಸಿ  
 ಕೊಂಡಿರುವರು.

ಜಂಬೂದ್ವೀಪೇ ತು ತತ್ರಾಪಿ ಕುರುವರ್ಷಂ ಸುಶೋಭನಂ |  
 ತತ್ರ ಚಂದ್ರಪ್ರಭಂ ಶಂಭೋ ವಿಮಾನಂ ಚಂದ್ರಮೌಳಿನಃ ||೨೪||  
 ವರ್ಷೇ ತು ಭಾರತೇ ನುತ್ಯಾಃ ಪುಣ್ಯಾಃ ಕರ್ಮವಶಾಯುಷಃ |  
 ಶತಾಯುಷಃ ಸಮಾಖ್ಯಾತಾ ನಾನಾವರ್ಣಾಲ್ಪ ದೇಹಿನಃ ||೨೫||  
 ನಾನಾ ದೇವಾರ್ಚನೇ ಯುಕ್ತಾ ನಾನಾಕರ್ಮ ಫಲಾಶಿನಃ |  
 ನಾನಾ ಜ್ಞಾನಾರ್ಥ ಸಂಪನ್ನಾ ದುರ್ಬಲಾ ಶ್ಚಾಲ್ಪಭೋಗಿನಃ ||೨೬||  
 ಇಂದ್ರದ್ವೀಪೇ ತಥಾ ಕೇಚಿತ್ತಥೈವಚ ಕಸೇರುಕೇ |  
 ತಾಮ್ರ ದ್ವೀಪಂ ಗತಾಃ ಕೇಚಿತ್ಕೇಚಿದ್ವೇಶಂ ಗಭಸ್ತಿಮತ್ ||೨೭||  
 ನಾಗದ್ವೀಪಂ ತಥಾ ಸೌಮ್ಯಂ ಗಾಂಧರ್ವಂ ವಾರುಣಂ ಗತಾಃ |  
 ಕೇಚಿನ್ಮೈಲೈ ಚಾಃ ಪುಲಿಂದಾಶ್ಚ ನಾನಾಜಾತಿ ಸಮುದ್ಭವಾಃ ||೨೮||

೨೪. ಜಂಬೂದ್ವೀಪದಲ್ಲಿರುವ ಕುರುವರ್ಷವೆಂಬ ಭಾಗವು ಅತ್ಯಂತ ಪುಣ್ಯಕರವಾದುದಾಗಿರುವುದು (ಮಂಗಳಕರವಾದುದಾಗಿರುವುದು.) ಅಲ್ಲಿ ಚಂದ್ರಪ್ರಭವೆಂಬ ಚಂದ್ರಶೇಖರನಾದ ಶಿವನ ವಿಮಾನವಿರುವುದು.

೨೫-೨೬. ಭಾರತವರ್ಷದಲ್ಲಿರುವ ಮನುಷ್ಯರು ಪುಣ್ಯವಂತರು. ಅವರವರ ಕರ್ಮಫಲಾನುಸಾರವಾಗಿ ಆಯುಸ್ಸನ್ನು ಪಡೆದವರಾಗಿರುವರು. ಸಾಮಾನ್ಯವಾಗಿ ನೂರುವರ್ಷ ಆಯುಸ್ಸು ಎಲ್ಲರಿಗೂ ಇರುವುದು. ಜನರು ಬಗೆಬಗೆಯ ಬಣ್ಣದ ಚಿಕ್ಕ ಶರೀರ ಉಳ್ಳವರಾಗಿರುವರು. ಅನೇಕ ದೇವತೆಗಳನ್ನು ಪೂಜಿಸುತ್ತಿರುವರು. ತಾವು ಮಾಡಿದ ಕರ್ಮಗಳ ಫಲವನ್ನು ಅನುಭವಿಸುವರು. ತಿಳಿವಳಿಕೆಯುಳ್ಳವರಾಗಿ ಅನೇಕ ಪ್ರಯೋಜನವನ್ನು ಪಡೆವರು. ಆದರೆ ಶರೀರದ ಬಲವು ಕಡಿಮೆಯಾಗಿ ಸ್ವಲ್ಪ ಸುಖಾನುಭವವುಳ್ಳವರಾಗಿರುವರು.

೨೭-೨೮. ಭರತಖಂಡದಲ್ಲಿ ಇಂದ್ರ, ಕಶೀರು, ತಾಮ್ರ, ಗಭಸ್ತಿಮಾನ್, ನಾಗ, ಸೌಮ್ಯ, ಗಾಂಧರ್ವ, ವಾರುಣ, ಎಂಬ ದ್ವೀಪಗಳಿರುವುವು. ಜನರು ಆ ದ್ವೀಪವಾಸಿಗಳಾಗಿರುವರಲ್ಲದೆ ಕೆಲವರು ಮೈಚ್ಛರಾಗಿ ಯೂ,ಪುಲಿಂದರಾಗಿಯೂ, ನಾನಾ ವಿಧವಾದ ಜಾತಿಗಳಲ್ಲಿ ಹುಟ್ಟುವರು.

ಪೂರ್ವೇ ಕಿರಾತಾಸ್ತಸ್ಯಾಂತೇ ಪಶ್ಚಿಮೇ ಯವನಾಃ ಸ್ತೃತಾಃ |  
 ಬ್ರಾಹ್ಮಣಾಃ ಕ್ಷತ್ರಿಯಾ ವೈಶ್ಯಾ ಮುಧ್ಯೇ ಶೂದ್ರಾಶ್ಚ ಸರ್ವಶಃ ||೨೯||  
 ಇಜ್ಯಾಯುದ್ಧವಣಿಜ್ಯಾಭಿ ವರ್ತಯಂ ತೋ ವ್ಯವಸ್ಥಿತಾಃ |  
 ತೇಷಾಂ ಸಂವ್ಯವಹಾರೋಽಯಂ ವರ್ತತೇತ್ಯ ಪರಸ್ಪರಂ ||೩೦||  
 ಧರ್ಮಾರ್ಥಕಾಮ ಸಂಯುಕ್ತೋ ವರ್ಣಾನಾಂ ತು ಸ್ವಕರ್ಮಸು |  
 ಸಂಕಲ್ಪ ಶ್ವಾಭಿಮಾನಶ್ಚ ಆಶ್ರಮಾಣಾಂ ಯಥಾವಿಧಿ ||೩೧||  
 ಇಹಸ್ವರ್ಗಾ ಪವರ್ಗಾರ್ಥಂ ಪ್ರವೃತ್ತಿರ್ಯತ್ರ ಮಾನುಷೀ |  
 ತೇಷಾಂ ಚ ಯುಗಕರ್ಮಾಣಿ ನಾನ್ಯತ್ರ ಮುನಿ ಪುಂಗವಾಃ ||೩೨||  
 ದಶವರ್ಷ ಸಹಸ್ರಾಣಿ ಸ್ಥಿತಿಃ ಕಿಂಪುರುಷೇ ನೃಣಾಂ |  
 ಸುವರ್ಣ ವರ್ಣಾಶ್ಚ ನರಾಃ ಸ್ತ್ರಿಯಶ್ಚಾಪ್ಸರ ಸೋಪಮಾಃ ||೩೩||

೨೯. ಭರತಖಂಡದ ಪೂರ್ವದಿಕ್ಕಿನಲ್ಲಿ ಕಿರಾತರೂ, ಪಶ್ಚಿಮದಲ್ಲಿ ಯವನರೂ, ಮಧ್ಯದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರೂ, ಎಲ್ಲಕಡೆಯಲ್ಲಿಯೂ, ಶೂದ್ರರೂ, ವಾಸವಾಗಿರುವರು.

೩೦. ಬ್ರಾಹ್ಮಣಾದಿ ಮೂರು ವರ್ಣದವರು ಕ್ರಮವಾಗಿ ಯಜ್ಞ, ಯುದ್ಧ, ವ್ಯಾಪಾರ ಇವುಗಳಿಂದ ಜೀವನವನ್ನು ನಡೆಸುತ್ತಾ ಮೂರು ವರ್ಣದವರೂ ಪರಸ್ಪರ ಉಪಕಾರ ಪ್ರತ್ಯುಪಕಾರಗಳನ್ನು ಮಾಡುತ್ತಾ ಒಟ್ಟಿಗೆ ವ್ಯವಹರಿಸುತ್ತಿರುವರು.

೩೧. ಮೂರು ವರ್ಣದವರೂ, ಧರ್ಮ, ಅರ್ಥ, ಕಾಮ, ಎಂಬ ಪುರುಷಾರ್ಥಗಳ ಸಾಧನೆಗಾಗಿ ಕರ್ಮಗಳನ್ನು ಮಾಡುತ್ತಾ ಒಂದು ಉದ್ದೇಶವೂ, ಅಭಿಮಾನವೂ, ಉಳ್ಳವರಾಗಿ ತಂತಮ್ಮ ಆಶ್ರಮಗಳಿಗೆ ವಿಹಿತವಾದ ಕರ್ಮಗಳನ್ನು ನೆಡೆಸಿಕೊಂಡು ಬರುತ್ತಿರುವರು.

೩೨. ಈ ಭರತಖಂಡದಲ್ಲಿಯೇ ಸ್ವರ್ಗಫಲಾನುಭವಕ್ಕಾಗಿಯೂ, ಮೋಕ್ಷಕ್ಕಾಗಿಯೂ, ಮನುಷ್ಯರೆಲ್ಲರೂ ಕರ್ಮಗಳನ್ನು ಮಾಡುವರು. ಇವರಿಗೆ ಯುಗಧರ್ಮಗಳಿರುವುವು. ಮತ್ತೆಲ್ಲಿಯೂ ಯುಗಧರ್ಮವಾಗಲೀ ವಿಹಿತಕರ್ಮವಾಗಲೀ ಇರುವುದಿಲ್ಲ.

೩೩-೩೪. ಕಿಂಪುರುಷ ವರ್ಷದಲ್ಲಿ ಮನುಷ್ಯರು ಹತ್ತುಸಾವಿರ ವರ್ಷ ಜೀವಿಸುವರು. ಎಲ್ಲರೂ ಚಿನ್ನದಂತೆ ಮೈಬಣ್ಣ ಉಳ್ಳವರು.

ಶ್ರೀ ಲಿಂಗಮಹಾಪುರಾಣ

ಅನಾನುಯಾ ಹ್ಯ ಶೋಕಾಶ್ಚ ಸರ್ವೇ ತೇ ಶಿವಭಾವಿತಾಃ |  
ಶುದ್ಧ ಸತ್ವಾಶ್ಚ ದೇವಮಾಭಾಃ ಸಜಾರಾಃ ಪ್ಲಕ್ಷ್ಯಭೋಜನಾಃ ||೩೪||  
ನುಹಾರಜತ ಸಂಕಾಲಾ ದರಿವರ್ಷೇಽಪಿ ಮಾನವಾಃ |  
ದೇವಲೋಕಾಚ್ಚುತ್ಥಾಃ ಸರ್ವೇ ದೇವಾಕಾರಾಶ್ಚ ಸರ್ವಶಃ ||೩೫||  
ಹರಂ ಯಜಂತಿ ಸರ್ವೇ ಶಂ ಪಿಬಂತೀ ಕ್ಷು ರಸಂಶುಭಂ |  
ನ ಜರಾ ಬಾಧತೇ ತೇನ ಸಚ ಜೀರ್ಯಂತಿ ತೇ ನರಾಃ ||೩೬||  
ದಶವರ್ಷ ಸಹಸ್ರಾಣಿ ತತ್ರ ಜೀವಂತಿ ಮಾನವಾಃ |  
ಮಧ್ಯಮಂ ಯನ್ಮಯಾ ಪ್ರೋಕ್ತಂ ನಾನ್ಮಾವರ್ಷ ಮಿಳಾವೃತಂ ||  
ನತತ್ರ ಸೂರ್ಯಸ್ತಪತಿ ನ ತೇ ಜೀರ್ಯಂತಿ ಮಾನವಾಃ |  
ಚಂದ್ರ ಸೂತ್ಯಾ ನ ನಕ್ಷತ್ರಂ ನಪ್ರಕಾಶ ಮಿಲಾವೃತೇ ||೩೮||  
ಪದ್ಮ ಪ್ರಭಾಃ ಪದ್ಮಮುಖಾಃ ಪದ್ಮಪತ್ರ ನಿಭೇಕ್ಷಣಾಃ |  
ಪದ್ಮಪತ್ರ ಸುಗಂಧಾಶ್ಚ ಜಾಯಂತೇ ಭವಭಾವಿತಾಃ ||೩೯||

ಸ್ತ್ರೀಯರು ಅಸ್ಪರಸ್ತ್ರಿಯರಿಗೆ ಸಮಾನರು. ಎಲ್ಲರೂ ರೋಗದುಃಖಗಳೆಲ್ಲದೇ ಶಿವನನ್ನು ಧ್ಯಾನಿಸುತ್ತಾ ಶುದ್ಧವಾದ ಸತ್ಯಗುಣದಿಂದ ಕೂಡಿರುವರು. ಅವರೆಲ್ಲರೂ ಅರಳಿ ಹಣ್ಣನ್ನು ತಿಂದು ಜೀವಿಸುವರು.

೩೫-೩೬. ಹರಿವರ್ಷದಲ್ಲಿರುವ ಮನುಷ್ಯರು ಬೆಳ್ಳಿಯಂತೆ ಮೈಯುಳ್ಳವರು. ಎಲ್ಲರೂ ದೇವಲೋಕದಿಂದ ಬಂದವರು. ದೇವತೆಗಳಂತೆಯೇ ಆಕಾರವುಳ್ಳವರು. ಸರ್ವೇಶ್ವರನಾದ ಶಿವನನ್ನು ಪೂಜಿಸುವರು. ಕಬ್ಬಿನರಸವನ್ನು ಕುಡಿದು ಜೀವಿಸುವರು. ಅವರಿಗೆ ಮುಪ್ಪು ಬರುವುದಿಲ್ಲ. ಹತ್ತುಸಾವಿರ ವರ್ಷಗಳವರೆಗೆ ಬದುಕುವರು.

೩೭-೪೦. ಇಲಾವೃತವೆಂಬ ವರ್ಷದಲ್ಲಿ ಸೂರ್ಯನತಾಪವಿಲ್ಲ. ಚಂದ್ರ ಸೂರ್ಯ ನಕ್ಷತ್ರಗಳ ಪ್ರಕಾಶವಿಲ್ಲ. ಅಲ್ಲಿರುವ ಜನರು ದೇವಲೋಕದಿಂದ ಬಂದವರು. ಮುಪ್ಪು ಮರಣಗಳಿಲ್ಲದವರು. ಕಮಲದಂತೆ

ಜಂಬೂಫಲ ರಸಾಹಾರಾ ಅನಿಷ್ಟಂದಾಃ ಸುಗಂಧಿನಃ |  
 ದೇವಲೋಕಾ ಗತಾಸ್ತತ್ರ ಜಾಯಂತೇ ಹ್ಯ ಜರಾಮರಾಃ ||೪೦||  
 ತ್ರಯೋದಶ ಸಹಸ್ರಾಣಿ ವರ್ಷಾಣಾಂ ತೇ ನರೋತ್ತಮಾಃ |  
 ಆಯುಃ ಪ್ರಮಾಣಂ ಜೀವಂತಿ ವರ್ಷೇ ದಿವ್ಯೇ ತ್ವಿಲಾವೃತೇ ||೪೧||  
 ಜಂಬೂಫಲ ರಸಂ ಪೀತ್ವಾ ನ ಜರಾ ಬಾಧತೇ ತ್ವಿಮಾನ್ |  
 ನ ಕ್ಷುಧಾ ನ ಕ್ಲಮಶ್ಚಾಪಿ ನ ಜನೋ ಮೃತ್ಯು ಮಾಂ ಸ್ತಥಾ ||೪೨||  
 ತತ್ರ ಜಾಂಬೂನದಂ ನಾನು ಕನಕಂ ದೇವಭೂಷಣಂ |  
 ಇಂದ್ರಗೋಪ ಪ್ರತೀಕಾಶಂ ಜಾಯತೇ ಭಾಸ್ವರಂ ತು ತತ್ ||೪೩||  
 ಏವಂ ಮಯಾ ಸಮಾಖ್ಯಾತಾ ನನ ವರ್ಷಾನು ವರ್ತಿನಃ |  
 ವರ್ಣಾಯು ಭೋಜನಾದ್ಯಾನಿ ಸಂಕ್ಷಿಪ್ಯ ನತು ವಿಸ್ತರಾತ್ ||೪೪||  
 ಹೇಮಕೂಟೇ ತು ಗಂಧರ್ವಾ ವಿಜ್ಞೇಯಾಶ್ಚಾಪ್ಸರೋಗಣಾಃ |  
 ಸರ್ವೇ ನಾಗಾಶ್ಚ ನಿಷಧೇ ಶೇಷ ವಾಸುಕಿ ತಕ್ಷಕಾಃ ||೪೫||

ಮುಖವೂ, ಕಣ್ಣುಗಳೂ, ಶರೀರದ ವಾಸನೆಯೂ ಉಳ್ಳವರು. ಶಿವನನ್ನೇ  
 ಧ್ಯಾನಮಾಡುತ್ತಾ ನೇರಳೆಯಹಣ್ಣಿನ ರಸವನ್ನೇ ಆಹಾರಮಾಡುತ್ತಾ  
 ಶಕೆ, ಚಳಿ, ಮುಂತಾದುವುಗಳ ಬಾಧೆಗಳಿಲ್ಲದೇ ಇರುವರು.

೪೧-೪೩, ಆ ಜನರಿಗೆ ಹದಿನೂರುಸಾವಿರ ವರ್ಷಗಳ ಆಯುಸ್ಸಿರು  
 ವುದು. ನೇರಳೆ ಹಣ್ಣಿನ ರಸವನ್ನು ಕುಡಿದ ಇವರನ್ನು ಮುಪ್ಪು  
 ಮುಟ್ಟದು. ಹಸಿವಾಗಲೀ ಆಯಾಸವಾಗಲೀ, ಅವಮೃತ್ಯುವಾಗಲೀ,  
 ಇವರನ್ನು ತೊಂದರೆಗೊಳಿಸದು. ಅಲ್ಲಿ ಜಾಂಬೂನದವೆಂಬ ಚಿನ್ನವು  
 ದೇವತೆಗಳಿಗೆ ಆಭರಣವಾಗಿರುವುದು. ಈ ಆಭರಣವೇ ಅವರಿಗೆ ಸೂರ್ಯ  
 ನಂತೆ ಬೆಳಕನ್ನು ಕೊಡುವುದು.

೪೪. ಈ ರೀತಿಯಲ್ಲಿ ಒಂಬತ್ತು ವರ್ಷ ಭಾಗಗಳಲ್ಲಿ ವಾಸಮಾಡುವ  
 ವರ ವರ್ಣ, ಆಯುಸ್ಸು, ಆಹಾರ ನೊದಲಾದುವುಗಳನ್ನು ಸಂಕ್ಷೇಪವಾಗಿ  
 ಹೇಳಿರುವೆನು, ವಿಸ್ತರಿಸಿ ಹೇಳಲು ಸಾಧ್ಯವಿಲ್ಲ.

೪೫-೪೬. ಹೇಮಕೂಟ ಪರ್ವತದಲ್ಲಿ ಗಂಧರ್ವರೂ ಅಪ್ಸರಸ್ತ್ರೀ  
 ಯರೂ ವಾಸವಾಗಿರುವರು. ನಿಷಧಪರ್ವತದಲ್ಲಿ ಶೇಷ, ವಾಸುಕಿ,

ಮಹಾಬಲಾ ಸ್ತ್ರಿಯಸ್ತ್ರೀಂಶ ದ್ರಮಂತೇ ಯಾಜ್ಞಿಕಾಃ ಸುರಾಃ |  
 ನೀಲೇ ತು ವೈಡೂರ್ಯಮಯೇ ಸಿದ್ಧಾ ಬ್ರಹ್ಮರ್ಷಯೋಽಮಲಾಃ ||೪೬||  
 ದೈತ್ಯಾನಾಂ ದಾನವಾನಾಂ ಚ ಶ್ವೇತಃ ಪರ್ವತ ಉಚ್ಯತೇ |  
 ಶೃಂಗವಾನ್ ಪರ್ವತಶ್ಚೈವ ಪಿತೃಣಾಂ ನಿಲಯಃ ಸದಾ ||೪೭||  
 ಹಿಮವಾನ್ ಯಕ್ಷಮುಖ್ಯಾನಾಂ ಭೂತಾನಾ ಮೀಶ್ವರಸ್ಯ ಚ |  
 ಸರ್ವಾದ್ರಿಷು ಮಹಾದೇವೋ ಹರಿಣಾ ಬ್ರಹ್ಮಣಾಃಂಬಯಾ ||೪೮||  
 ನಂದಿನಾ ಚ ಗಣೈಶ್ಚೈವ ವರ್ಷೇಷು ಚ ವನೇಷು ಚ |  
 ನೀಲ ಶ್ವೇತತ್ರಿಶೃಂಗೇ ಚ ಭಗವಾನ್ ನೀಲಲೋಹಿತಃ ||೪೯||

ತಕ್ಷಕ, ಮುಂತಾದ ಸಮಸ್ತ ನಾಗರೂ ಇರುವರು. ವೈಡೂರ್ಯ, ರತ್ನ, ಇವುಗಳು ತುಂಬಿರುವ ನೀಲಪರ್ವತದಲ್ಲಿ ಯಜ್ಞಕರ್ಮದಿಂದ ದೇವತ್ವವನ್ನು ಪಡೆದ ಮಹಾಬಲಶಾಲಿಗಳಾದ ಮೂವತ್ತುಮೂರು ದೇವತೆಗಳು ಕ್ರೀಡಿಸುತ್ತಿರುವರು. ಅಲ್ಲದೆ ಬ್ರಹ್ಮರ್ಷಿಗಳೂ ಸಿದ್ಧರೂ, ಅಲ್ಲಿ ವಾಸನಾಗಿರುವರು.

೪೬. ಶ್ವೇತ ಪರ್ವತವು ದೈತ್ಯರಿಗೂ. ದಾನವರಿಗೂ, ವಾಸಸ್ಥಾನವಾಗಿರುವುದು. ಶೃಂಗಪರ್ವತದಲ್ಲಿ ಪಿತೃದೇವತೆಗಳು ಯಾವಾಗಲೂ ಇರುವರು. ಹಿಮವತ್ಪರ್ವತವು ಯಕ್ಷರಿಗೂ, ಭೂತಗಳಿಗೂ ವಾಸಸ್ಥಾನವಾಗಿರುವುದು.

೪೮. ಸಮಸ್ತ ಪರ್ವತಗಳಲ್ಲಿಯೂ, ವರ್ಷಗಳಲ್ಲಿಯೂ, ವನಗಳಲ್ಲಿಯೂ, ಮಹಾದೇವನಾದ ಶಿವನು, ದೇವೀ, ಹರಿ, ಬ್ರಹ್ಮ, ನಂದಿಗಳೊಡನೆ ಸಮಸ್ತಗಣಗಳಿಂದ ಕೂಡಿ ವಾಸಿಸುವನು.

೪೯-೫೦. ನೀಲ, ಶ್ವೇತ, ತ್ರಿಶೃಂಗವೆಂಬ ಮೂರು ಪರ್ವತಗಳಲ್ಲಿ ಮಹಾಮಹಿಮನಾದ ನೀಲಲೋಹಿತನೆಂಬ ರುದ್ರನು, ಸಿದ್ಧರು, ದೇವತೆಗಳು, ಪಿತೃದೇವತೆಗಳು ಇವರುಗಳಿಂದ ಕೂಡಿ ಯಾವಾಗಲೂ ವಾಸ

ಸಿದ್ಧೈ ದೇವೈಶ್ಚ ಪಿತೃಭಿಃ ದೃಷ್ಟೋ ನಿತ್ಯಂ ವಿಶೇಷತಃ |  
 ನೀಲಶ್ಚ ವೈಡೂರ್ಯಮಯಃ ಶ್ವೇತಃ ಶುಕ್ಲೋ ಹಿರಣ್ಮಯಃ ||೫೦||  
 ಮಯೂರ ಬರ್ಹ ವರ್ಣಸ್ತು ಶಾತ ಕುಂಭಸ್ತ್ರಿಶೃಂಗವಾನ್ |  
 ಏತೇ ಪರ್ವತರಾಜಾನೋ ಜಂಬೂದ್ವೀಪೇ ವ್ಯವಸ್ಥಿತಾಃ ||೫೧||

ಇತಿ ಶ್ರೀ ಲಿಂಗಮಹಾಪುರಾಣೇ ಪೂರ್ವಭಾಗೇ ಭುವನಕೋಶಸ್ವಭಾವ  
 ವರ್ಣನಾನಾಮ ದ್ವಿಪಂಚಾಶತ್ಪ್ರಮೋದ್ಯಾಯಃ

ವಾಗಿರುವನು. ನೀಲಪರ್ವತದಲ್ಲಿ ವೈಡೂರ್ಯ, ರತ್ನಗಳು ವಿಶೇಷವಾಗಿ  
 ರುವುವು. ಶ್ವೇತಪರ್ವತವು ಬೆಳ್ಳಗಿರುವುದು. ತ್ರಿಶೃಂಗಪರ್ವತವು  
 ಚಿನ್ನದ ಬಣ್ಣವಾಗಿಯೂ, ನವಿಲುಗರಿಯ ಬಣ್ಣ ಉಳ್ಳದ್ದಾಗಿಯೂ,  
 ಇರುವುದು.

೫೧. ಈ ಪರ್ವತ ಶ್ರೇಷ್ಠಗಳು ಜಂಬೂ ದ್ವೀಪದಲ್ಲಿ ಒಂದು ಕ್ರಮ  
 ದಿಂದ ಇರುವುವು.

ಇಲ್ಲಿಗೆ ಲಿಂಗಮಹಾಪುರಾಣದ ಪೂರ್ವಭಾಗದಲ್ಲಿ ಭೂಮಂಡಲದ ಐವರ  
 ವಿಶೇಷಗಳನ್ನು ವರ್ಣಿಸಿರುವ ಐವತ್ತೆರಡನೆಯ ಅಧ್ಯಾಯವು ಮುಗಿದುದು.